



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶುಕ್ರವಾರ, ೩೦, ಮೇ, ೨೦೨೫(ಜ್ಯೇಷ್ಠ, ೦೯, ಶಕವರ್ಷ, ೧೯೪೭) BENGALURU, FRIDAY, 30, MAY, 2025(JYAISTHA, 09, SHAKAVARSHA, 1947)	ನಂ. ೩೨೬ No. 326
------------------------	--	--------------------

GOVERNMENT OF KARNATAKA

No:ED 465 TEC 2024

Karnataka Government Secretariat

M.S.Building

Dr. B.R. Ambedkar Veedhi

Bengaluru, dated:29.05.2025

NOTIFICATION

The draft of the following rules further to amend the Karnataka Civil Services (Regulation of transfer of Teaching Staff of Department of Technical Education) Rules, 2021, which the Government of Karnataka proposes to make in exercise of powers conferred by clause (a) of sub-Section (2) of section 3 read with section 8 of the Karnataka State Civil Services Act, 1978 (Karnataka Act 14 of 1990), is hereby published as required by clause (a) of sub-section (2) of Section 3 of the said Act, for information of all the persons likely to be effected thereby and notice is hereby given that the said draft will be taken into consideration after fifteen days from the date of its publication in the Official Gazette.

Any objection or suggestion which may be received by the State Government from any person with respect to the said draft before the expiry of the period specified above will be considered by the State Government. Objections and suggestions may be addressed to the Secretary to Government, Higher Education Department, M.S. Building, Dr. B.R. Ambedkar Veedhi, Bengaluru-560 001.

DRAFT RULES

1. Title and Commencement. (1) These Rules may be called the Karnataka State Civil Services (Regulation of Transfer of Teaching Staff of Department of Technical Education) (Amendment) Rules, 2025.

(2) They shall come into force from the date of their final publication in the official Gazette.

2. Amendment of rule 4.- In the Karnataka State Civil Services (Regulation of Transfer of Teaching Staff of Department of Technical Education) Rules, 2021, in rule 4, in sub rule (4) after clause (b) and entries relating thereunder the following shall be inserted namely:-

“(C) Notwithstanding anything contained in these rules, teachers with Benchmark Disabilities and teachers having husband or wife, children and dependent parents, who are persons with benchmark disability, shall not be transferred unless requested, and such request shall be considered even if minimum length of service under sub rule (1), is not completed”

By order and in the name of the
Governor of Karnataka

(N.KUMAR)
Deputy Secretary to Government
Higher Education Department
(Technical Education and Planning)

ಕರ್ನಾಟಕ ಸರ್ಕಾರ

ಸಂಖ್ಯೆ:ಇಡಿ 465 ಟಿಇಸಿ 2024

ಕರ್ನಾಟಕ ಸರ್ಕಾರದ ಸಚಿವಾಲಯ
ಬಹುಮಹಡಿಗಳ ಕಟ್ಟಡ
ಡಾ. ಬಿ.ಆರ್. ಅಂಬೇಡ್ಕರ್ ವೀದಿ
ಬೆಂಗಳೂರು, ದಿನಾಂಕ:29.05.2025

ಅಧಿಸೂಚನೆ

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978 ರ (1990ರ ಕರ್ನಾಟಕ ಅಧಿನಿಯಮ 14) 8ನೇ ಪ್ರಕರಣವನ್ನು ಓದಿಕೊಂಡು, 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಿರುವಂತೆ, ಕರ್ನಾಟಕ ಸಿವಿಲ್ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2025 ರ ಕರಡನ್ನು ಪ್ರಕಟಿಸಲಾಗುತ್ತಿದ್ದು, ಅಧಿಕೃತ ರಾಜ್ಯಪತ್ರದಲ್ಲಿ ಈ ಕರಡು ಪ್ರಕಟವಾದ ದಿನಾಂಕದಿಂದ ಹದಿನೈದು (15) ದಿನಗಳ ಅವಧಿಯು ಮುಗಿದ ನಂತರ, ಈ ಕರಡು ನಿಯಮಾವಳಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು.

ಈ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಮೇಲ್ಕಂಡ ಅವಧಿ ಮುಗಿಯುವ ಮೊದಲು ಯಾವುದೇ ವ್ಯಕ್ತಿಯಿಂದ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಅಥವಾ ಸಲಹೆಗಳು ಸ್ವೀಕೃತವಾದಲ್ಲಿ, ಅವುಗಳನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು

ಸರ್ಕಾರದ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560 001 ಇವರಿಗೆ ಸಲ್ಲಿಸಬಹುದು.

ಕರಡು ನಿಯಮಗಳು

1. **ಶೀರ್ಷಿಕೆ ಮತ್ತು ಆರಂಭ :** (1) ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು, ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮ ಅಧಿಸೂಚನೆ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. **4ನೇ ನಿಯಮದ ತಿದ್ದುಪಡಿ:** ಕರ್ನಾಟಕ ಸಿವಿಲ್ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ನಿಯಮಗಳು, 2021ರ 4ನೇ ನಿಯಮದ ಉಪ ನಿಯಮ (4) ರ ಖಂಡ (ಬಿ) ನಂತರದಲ್ಲಿ ಈ ಕೆಳಕಂಡಂತೆ ಸೇರಿಸತಕ್ಕದ್ದು. ಎಂದರೆ:-

"(ಸಿ) ಪರಂತು, ಈ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ ಬೋಧಕರು ತೀವ್ರತರ ಅಂಗವೈಕಲ್ಯತೆಯನ್ನು ಹೊಂದಿದ್ದರೆ ಮತ್ತು ಬೋಧಕರ ಪತಿ ಅಥವಾ ಪತ್ನಿ, ಮಕ್ಕಳು ಮತ್ತು ಅವಲಂಬಿತ ತಂದೆ-ತಾಯಿ, ಇವರುಗಳು ತೀವ್ರತರ ಅಂಗವೈಕಲ್ಯತೆಯನ್ನು ಹೊಂದಿದ್ದರೆ ಕೋರಿಕೆ ಸಲ್ಲಿಸಿದ ಹೊರತು ವರ್ಗಾವಣೆ ಮಾಡತಕ್ಕದ್ದಲ್ಲ ಮತ್ತು ಉಪ ನಿಯಮ (1) ರಲ್ಲಿ ನಿಗದಿಪಡಿಸಲಾದ ಕನಿಷ್ಠ ಸೇವಾವಧಿಯನ್ನು ಪೂರೈಸಿಲ್ಲದಿದ್ದರೂ, ಅವರ ವರ್ಗಾವಣೆ ಕೋರಿಕೆಯನ್ನು ಪರಿಗಣಿಸತಕ್ಕದ್ದು."

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಎನ್.ಕುಮಾರ್)

ಸರ್ಕಾರದ ಉಪ ಕಾರ್ಯದರ್ಶಿ
ಉನ್ನತ ಶಿಕ್ಷಣ ಇಲಾಖೆ
(ತಾಂತ್ರಿಕ ಶಿಕ್ಷಣ & ಯೋಜನೆ)